

ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 809
 ಸದಸ್ಯರ ಹೆಸರು : ಶ್ರೀ.ಪ್ರತಾಪ್ ಸಿಂಹ ನಾಯಕ್. ಕೆ
 (ವಿಧಾನಸಭೆಯಿಂದ ಚುನಾಯಿತರಾದವರು)
 ಉತ್ತರಿಸುವ ಸಚಿವರು : ತೋಟಗಾರಿಕೆ ಹಾಗೂ ಗಣಿ ಮತ್ತು ಭೂ
 ವಿಜ್ಞಾನ ಸಚಿವರು.
 ಉತ್ತರಿಸುವ ದಿನಾಂಕ : 23.07.2024

| ಕ್ರ.ಸಂ | ಪ್ರಶ್ನೆ | ಉತ್ತರ |
|--------|---|--|
| ಅ) | ರಾಜ್ಯದಲ್ಲಿ ಎಲೆ ಚುಕ್ಕೆ ಮತ್ತು ಹಳದಿ ರೋಗ ಬಾಧೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಅಡಿಕೆ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಅಡಿಕೆ ಉತ್ಪನ್ನಗಳ ವ್ಯಾಪಕ ಸಂಶೋಧನೆ ಹಾಗೂ ಮೌಲ್ಯವರ್ಧನೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು: (ವಿವರ ನೀಡುವುದು) | ರಾಜ್ಯದಲ್ಲಿ ಎಲೆ ಚುಕ್ಕೆ ಮತ್ತು ಹಳದಿ ರೋಗ ಬಾಧೆಯ ನಿವಾರಣೆಗಾಗಿ ಅಡಿಕೆ ಉತ್ಪನ್ನಗಳ ವ್ಯಾಪಕ ಸಂಶೋಧನೆ ಹಾಗೂ ಮೌಲ್ಯವರ್ಧನೆಗೆ ಉತ್ತೇಜನ ನೀಡಲು ಕೈಗೊಂಡ ಕ್ರಮಗಳು ಮತ್ತು ವಿನಿಯೋಗಿಸಿದ ಅನುದಾನದ ವಿವರ ಈ ಕೆಳಕಂಡಂತಿದೆ. <ol style="list-style-type: none"> ಕಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗರವರಿಗೆ ರೂ.43.61 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಎಲೆ ಚುಕ್ಕೆ ರೋಗಕ್ಕೆ ಕಾರಣವಿರಬಹುದಾದ ರೋಗ ಕಾರಕದ ಬಗ್ಗೆ ಸಂಶೋಧನೆಗಳನ್ನು ಕೈಗೊಳ್ಳಲಾಗುತ್ತಿದೆ. ಸದರಿ ವಿಶ್ವವಿದ್ಯಾಲಯದ 12 ಜನ ವಿಜ್ಞಾನಿಗಳು ಹಾಗೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ತೋಟಗಾರಿಕೆ ಅಧಿಕಾರಿಗಳ ಸಹಯೋಗದೊಂದಿಗೆ 11 ಜನ ರೈತರ (ತೀರ್ಥಹಳ್ಳಿ-2, ಶೃಂಗೇರಿ-2, ಸಾಗರ-2, ಹೊಸನಗರ-3, ಮೂಡಿಗೆರೆ-1, ಭದ್ರಾವತಿ-1) ತಾಕುಗಳಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಅಡಿಕೆ ಬೆಳೆಗಾರರಿಗೆ ನೆರವಾಗಲು ಅಡಿಕೆ ಉತ್ಪನ್ನಗಳ ವ್ಯಾಪಕ ಸಂಶೋಧನೆ ಹಾಗೂ ಮೌಲ್ಯವರ್ಧನೆಗೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯರವರಿಂದ ಪ್ರತಿ ವರ್ಷ ಕೃಷಿ ಮೇಳದಲ್ಲಿ ರೈತರಿಗೆ ಅಡಿಕೆ ಮೌಲ್ಯವರ್ಧನೆಯಲ್ಲಿರುವ ಅವಕಾಶಗಳ |
| ಆ) | ವಿವಿಧ ಬಗೆಯ ಹಲವಾರು ಉತ್ಪನ್ನಗಳ ತಯಾರಿಕೆಯಲ್ಲಿ ಅಡಿಕೆ ಉತ್ಪನ್ನಗಳನ್ನು ವ್ಯಾಪಕವಾಗಿ ಬಳಸಿಕೊಳ್ಳುವ ಸಾಧ್ಯತೆಗಳ ಕುರಿತು ಸಂಶೋಧನೆ ಹಾಗೂ ಮೌಲ್ಯವರ್ಧನೆಗೆ ಉತ್ತೇಜನ ನೀಡುವುದಕ್ಕೆ ಕಳೆದ ಆರ್ಥಿಕ ವರ್ಷದಲ್ಲಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳೇನು: | |
| ಇ) | ಕಳೆದ ಆರ್ಥಿಕ ವರ್ಷದಲ್ಲಿ ಅಡಿಕೆ ಉತ್ಪನ್ನಗಳನ್ನು ವ್ಯಾಪಕವಾಗಿ ಬಳಸಿಕೊಳ್ಳುವ ಸಾಧ್ಯತೆಗಳ ಕುರಿತು ಸಂಶೋಧನೆ ಹಾಗೂ ಮೌಲ್ಯವರ್ಧನೆಗೆ ಉತ್ತೇಜನ ನೀಡುವ ಕಾರ್ಯಕ್ರಮ ಮತ್ತು ಯೋಜನೆಗಳಿಗೆ ವಿನಿಯೋಗಿಸಿರುವ ಅನುದಾನದ ವಿವರಗಳೇನು? | |

ಕುರಿತು ತಾಂತ್ರಿಕ ಸಮಾವೇಶವನ್ನು ಏರ್ಪಡಿಸಲಾಗುತ್ತಿದೆ. ಅಡಿಕೆ ಮೌಲ್ಯವರ್ಧನೆಯಲ್ಲಿ ಕೃಷಿ ನವೋದ್ಯಮಿಗಳಿಂದ ತಾಂತ್ರಿಕ ಉಪನ್ಯಾಸ ಮತ್ತು ಅಡಿಕೆ ಉತ್ಪನ್ನಗಳ ಪ್ರದರ್ಶನ ಏರ್ಪಡಿಸಿ ಅಡಿಕೆ ಬೆಳೆಗಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

4. ಈ ರೋಗಗಳ ನಿಯಂತ್ರಣದ ಕುರಿತು ಸಂಶೋಧನೆ ಕೈಗೊಳ್ಳಲು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ರವರು ರೂಪಿಸಿರುವ ರೂ.775 ಲಕ್ಷಗಳ ಪ್ರಸ್ತಾವನೆಯನ್ನು ನಾರ್ಡ್ ನೆರವಿನ RIDF TRANCH-30 ರಡಿ ಒದಗಿಸಲು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ MIDH ನ "INNOVATIVE RESEARCH COMPONENT" ಅಡಿಯಲ್ಲಿ ರೂ. 689 ಲಕ್ಷಗಳಿಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅನುಮೋದನೆ ನಿರೀಕ್ಷಿಸಲಾಗಿದೆ.

5. 2022-23 ನೇ ಸಾಲಿನಲ್ಲಿ ಅಡಿಕೆ ಹಳದಿ ಎಲೆ ರೋಗ ಬಾಧೆಗೆ ನಿರ್ದಿಷ್ಟವಾದ ಕಾರಣಗಳನ್ನು ಕಂಡು ಹಿಡಿಯಲು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರ (CPCRI) ವಿಟ್ಟ, ದಕ್ಷಿಣ ಕನ್ನಡ ರವರಿಗೆ ರೂ.50.00 ಲಕ್ಷಗಳ ಅನುದಾನ ಒದಗಿಸಿದ್ದು, ಸಂಶೋಧನೆ ಪ್ರಗತಿಯಲ್ಲಿರುತ್ತದೆ.

6. ಅಡಿಕೆ ಎಲೆಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ನೇಮಿಸಿರುವ ವೈಜ್ಞಾನಿಕ ತಂಡದ ಸಮಿತಿಯು ರೋಗ ಬಾಧಿತ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಎಲೆ ಚುಕ್ಕೆ ರೋಗದ ಹರಡುವಿಕೆಗೆ ಪ್ರಮುಖ ಕಾರಣಗಳು, ರೋಗದ ತೀವ್ರತೆ ಮತ್ತು ಹಾನಿಯ ಪ್ರಮಾಣದ ಬಗ್ಗೆ ಪರಿಶೀಲಿಸಿ ಶಿಫಾರಸ್ಸಿನಂತೆ ಫೈಟೋಸ್ಯಾನಿಟರಿ ಕ್ರಮಗಳ ಅಳವಡಿಕೆ

(ರೋಗ ಬಾಧಿತ ಸಸ್ಯದ ಭಾಗಗಳನ್ನು ತೆಗೆಯುವುದು ಮತ್ತು ನಾಶಪಡಿಸುವುದು), ಪೋಷಕಾಂಶಗಳ ನಿರ್ವಹಣೆ, ಸಸ್ಯ ಸಂರಕ್ಷಣೆ ಕ್ರಮಗಳ ಅಳವಡಿಕೆ ಹಾಗೂ ತಾಂತ್ರಿಕ ಮಾಹಿತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳಿಗೆ ಎಲೆ ಚುಕ್ಕೆ ರೋಗದಿಂದ ಹಾನಿಯಾಗಿರುವ ಸುಮಾರು 54,000 ಹೆಕ್ಟೇರ್ ಪ್ರದೇಶಕ್ಕೆ ರೂ.225.73 ಕೋಟಿಗಳಿಗೆ ಪ್ರಸ್ತಾವನೆ ಸಿದ್ಧಪಡಿಸಿ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ(CPCRI)ರವರ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ.

7. ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆಗೆ ಬೇಕಾಗುವ ಸೂಕ್ಷ್ಮ ಜೀವಿಗಳ ಮಿಶ್ರಣವನ್ನು ಅಭಿವೃದ್ಧಿಪಡಿಸಿದ್ದು, ಅಡಿಕೆ ಬೆಳೆಗಾರರು ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ.

8. ಅಡಿಕೆ ಹಾಳೆಗಳಿಂದ ಪರಿಸರಸ್ನೇಹಿ ತಟ್ಟೆಗಳನ್ನು ಮಾಡುವ ತಂತ್ರಜ್ಞಾನವನ್ನು ಚಿಕ್ಕ ಮತ್ತು ಮಧ್ಯಮ ಗಾತ್ರದ ಉದ್ಯಮದಾರರಿಗೆ ಹಾಗೂ ಅಡಿಕೆ ಬೆಳೆಗಾರರಿಗೆ ತರಬೇತಿ ಮೂಲಕ ಮೌಲ್ಯವರ್ಧನೆಗೆ ಉತ್ತೇಜನ ನೀಡಲಾಗುತ್ತಿದೆ.

HORTI 333 HGM 2024



(ಎಸ್.ಎಸ್.ಮಲ್ಲಿಕಾರ್ಜುನ್)

ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು